

ಭಾರತ ಸರ್ಕಾರ

ಭಾರತ ಹವಾಮಾನ ಇಲಾಖೆ

ಹವಾಮಾನ ಕೇಂದ್ರ, ಬೆಂಗಳೂರು

ಬುಧವಾರ, 23ನೇ ಸೆಪ್ಟೆಂಬರ್ 2020 /01 ನೇ ಆಶ್ವೀನ 1942 ಶಕ

0830 ಗಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:

ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರೀ ಮಳೆ ಪ್ರಮಾಣ (ಸೆಂ.ಮೀ. ಗಳಲ್ಲಿ): ಆಗುಂಬೆ 8; ಕೊಟ್ಟಿಗಹಾರ (ಚಿಕ್ಕಮಗಳೂರು ಜಿಲ್ಲೆ) 7.

ಇತರ ಪ್ರಧಾನ ಮಳೆ ಪ್ರಮಾಣ (ಸೆಂ.ಮೀ. ಗಳಲ್ಲಿ): ಕದ್ರಾ (ಉತ್ತರ ಕನ್ನಡ ಜಿಲ್ಲೆ), ಬ್ರಹ್ಮಾವರ (ಉಡುಪಿ ಜಿಲ್ಲೆ) ತಲಾ 6; ಸಿದ್ದಾಪುರ (ಉಡುಪಿ ಜಿಲ್ಲೆ) 5; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಕುಮಟಾ (ಉತ್ತರ ಕನ್ನಡ ಜಿಲ್ಲೆ) ತಲಾ 4; ಮಂಕಿ (ಉತ್ತರ ಕನ್ನಡ ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ), ಉಡುಪಿ, ಹೊನ್ನಾವರ, ಸುಬ್ರಹ್ಮಣ್ಯ, ಮಾಣಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಲಿಂಗನಮಕ್ಕಿ, ತಾಳಗುಪ್ಪ (ಎರಡೂ ಶಿವಮೊಗ್ಗ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ) ತಲಾ 3; ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಕೋಟ, ಕೊಲ್ಲೂರು (ಎರಡೂ ಉಡುಪಿ ಜಿಲ್ಲೆ), ಕಾರವಾರ, ಶಿರಾಳಿ, ಸಿದ್ದಾಪುರ, ಮಂಚಿಕೇರಿ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಲೋಂಡ, ನಿಪ್ಪಾಣಿ (ಎರಡೂ ಬೆಳಗಾವಿ ಜಿಲ್ಲೆ), ಹುಂಚದಕಟ್ಟೆ, ತೀರ್ಥಹಳ್ಳಿ (ಎರಡೂ ಶಿವಮೊಗ್ಗ ಜಿಲ್ಲೆ), ಮೂಡಿಗರೆ, ಶೃಂಗೇರಿ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ವಿಟ್ಲ, ಸುಳ್ಯ, ಪುತ್ತೂರು (ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ), ಬನವಾಸಿ (ಉತ್ತರ ಕನ್ನಡ ಜಿಲ್ಲೆ), ಬೆಳಗಾವಿ, ಖಾನಾಪುರ, ಚಿಕ್ಕೋಡಿ (ಎರಡೂ ಬೆಳಗಾವಿ ಜಿಲ್ಲೆ), ಬೆಳಗಾವಿ ವಿಮಾನ ನಿಲ್ದಾಣ, ಸಾಗರ (ಶಿವಮೊಗ್ಗ ಜಿಲ್ಲೆ), ಮಡಿಕೇರಿ, ಹಾಸನ, ಚಿಕ್ಕಮಗಳೂರು, ಬಲ್ಲಪೇಟೆ (ಹಾಸನ ಜಿಲ್ಲೆ), ಕಳಸ, ಕೊಪ್ಪ, ಜಯಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಸೊರಬ, ತ್ಯಾಗರ್ತಿ, ಅನವಟ್ಟಿ (ಎಲ್ಲಾ ಶಿವಮೊಗ್ಗ ಜಿಲ್ಲೆ) ತಲಾ 1.

25 ನೇ ಸೆಪ್ಟೆಂಬರ್ 2020 ರ ಬೆಳಿಗ್ಗೆ 0830 ಗಂಟೆವರೆಗಿನ ಮುನ್ಸೂಚನೆ :

ಮುಂದಿನ 24 ಗಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.

ನಂತರದ ಎರಡು ದಿನಗಳ ಮೇಲ್ನೋಟ: ರಾಜ್ಯದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲವೆಂದು ನಿರೀಕ್ಷಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ.

ಮೀನುಗಾರರಿಗೆ ಎಚ್ಚರಿಕೆ:

ಕರ್ನಾಟಕದ ಕರಾವಳಿಯಲ್ಲಿ 40-50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿಯಿಂದ ಕೂಡಿದ ಬಿರುಗಾಳಿಯ ವಾತಾವರಣ ಇರಲಿದೆ. ಮೀನುಗಾರರು ಈ ಸ್ಥಳಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ

25 ನೇ ಸೆಪ್ಟೆಂಬರ್ 2020 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು:

ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು:

ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಹವಾಮಾನ ಕೇಂದ್ರ

ಅರಮನೆ ರಸ್ತೆ, ಬೆಂಗಳೂರು-01

ಡಾ.ಗೀತಾ ಅಗ್ನಿಹೋತ್ರಿ

ನಿರ್ದೇಶಕರು